

# ತುಮಕೂರು ವಿಶ್ವವಿದ್ಯಾಲಯ

ಪರೀಕ್ಷಾ ಭವನ , ಜಿ.ಎಸ್. ರಸ್ತೆ , ತುಮಕೂರು - 572 103 ☎ : 0816-2255650 , 2273511 ಫ್ಯಾಕ್ಸ್ :0816- 2270719

ಸಂಖ್ಯೆ:ತು.ವಿ.ಪ.ವಿ:2026-27: 290

ದಿನಾಂಕ: 01.06.2026

## ಅಧಿಸೂಚನೆ

UUCMS

**ವಿಷಯ :** ಸ್ನಾತಕ ಶಿಕ್ಷಣ (B.Ed.) ಪದವಿ ಪರೀಕ್ಷೆಗಳ ಪರೀಕ್ಷಾ ಕೇಂದ್ರ ಘೋಷಣೆ ಮತ್ತು ಪರೀಕ್ಷಾ ಮುಖ್ಯ ಅಧೀಕ್ಷಕರು ಹಾಗೂ ಉಪ ಅಧೀಕ್ಷಕರುಗಳ ನೇಮಕಾತಿ ಕುರಿತು.

ಉಲ್ಲೇಖ: ಮಾನ್ಯ ಕುಲಪತಿಯವರ ಅನುಮೋದನೆ ದಿನಾಂಕ: 01.06.2026

\*\*\*\*\*

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2025-26 ನೇ ಶೈಕ್ಷಣಿಕ ಸಾಲಿನ 2026ರ ಜೂನ್ ಮಾಹೆಯಲ್ಲಿ ನಡೆಯಲಿರುವ ಸ್ನಾತಕ ಶಿಕ್ಷಣ (B.Ed.) ಪದವಿಯ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಪರೀಕ್ಷೆಗಳಿಗೆ ಮತ್ತು ಸ್ನಾತಕ ಶಿಕ್ಷಣ ಡಬಲ್ ಡ್ಯೂರೇಷನ್(B.Ed.- Double Duration) ಪದವಿಯ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಪರೀಕ್ಷೆಗಳಿಗೆ ಪರೀಕ್ಷಾ ಕೇಂದ್ರ ಘೋಷಣೆ ಮತ್ತು ಪರೀಕ್ಷಾ ಮುಖ್ಯ ಅಧೀಕ್ಷಕರು ಹಾಗೂ ಉಪ ಅಧೀಕ್ಷಕರುಗಳನ್ನು ಈ ಕೆಳಕಂಡಂತೆ ನೇಮಕಾತಿ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಸದರಿ ಕಾಲೇಜುಗಳ ಪ್ರಾಂಶುಪಾಲರುಗಳನ್ನು ಪರೀಕ್ಷಾ ಮುಖ್ಯ ಅಧೀಕ್ಷಕರು (Examination Chief Superintendent) ಗಳೆಂದು ನೇಮಕಾತಿ ಮಾಡಲಾಗಿದೆ.

ಕ್ರ.ಸಂ.	ಪರೀಕ್ಷಾ ಕೇಂದ್ರ	ಘೋಷಣೆ ಮಾಡಲಾದ ಕಾಲೇಜುಗಳು
1.	ಶ್ರೀ ಸಿದ್ಧಾರ್ಥ ಶಿಕ್ಷಣ ಮಹಾವಿದ್ಯಾಲಯ, ತುಮಕೂರು	1A) ದಿಲ್ವಜಯ ಗ್ರಾಮೀಣ ಶಿಕ್ಷಣ ಮಹಾವಿದ್ಯಾಲಯ, ಹಡವನಹಳ್ಳಿ ಗೇಟ್. ತುರುವೇಕೆರೆ ತಾಲ್ಲೂಕು. 1B) ದಿವ್ಯ ಶಿಕ್ಷಣ ಮಹಾವಿದ್ಯಾಲಯ, ತುಮಕೂರು
2.	ಶ್ರೀ ಸಿದ್ಧಗಂಗಾ ಶಿಕ್ಷಣ ಮಹಾವಿದ್ಯಾಲಯ, ತುಮಕೂರು.	2A) ಕೆ.ಎನ್.ಇ.ಎಫ್. ಶಿಕ್ಷಣ ಮಹಾವಿದ್ಯಾಲಯ, ತುಮಕೂರು 2B) ಅಕ್ಷಯ ಶಿಕ್ಷಣ ಮಹಾವಿದ್ಯಾಲಯ, ತುಮಕೂರು
3.	ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತಿಪಟೂರು	3A) ಕಲ್ಪತರು ಶಿಕ್ಷಣ ಮಹಾವಿದ್ಯಾಲಯ, ತಿಪಟೂರು. 3B) ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ, ತಿಪಟೂರು
4.	ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಧುಗಿರಿ	4A) ಶ್ರೀ ಟಿ.ವಿ.ವಿ. ಶಿಕ್ಷಣ ಮಹಾವಿದ್ಯಾಲಯ, ಮಧುಗಿರಿ
5.	ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಿರಾ	5A) ಆರ್. ಮುದ್ದುರಂಗೇಗೌಡ ಶಿಕ್ಷಣ ಮಹಾವಿದ್ಯಾಲಯ, ಶಿರಾ.
6.	ವಿಶ್ವವಿದ್ಯಾಲಯ ವಿಜ್ಞಾನ ಕಾಲೇಜು	6A) ನಯಾಲ ಶಿಕ್ಷಣ ಮಹಾವಿದ್ಯಾಲಯ, ತುಮಕೂರು 6B) ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯ, ತುಮಕೂರು 6C) ಎಸ್.ವಿ.ಎಸ್. ಶಿಕ್ಷಣ ಮಹಾವಿದ್ಯಾಲಯ, ತುಮಕೂರು
7.	ವಿಶ್ವವಿದ್ಯಾಲಯ ಕಲಾ ಕಾಲೇಜು	7A) ಭಾರತಿ ಶಿಕ್ಷಣ ಮಹಾವಿದ್ಯಾಲಯ, ತುಮಕೂರು 7B) ಶ್ರೀ ಕೃಷ್ಣ ಶಿಕ್ಷಣ ಮಹಾವಿದ್ಯಾಲಯ, ತುಮಕೂರು 7C) ಇಂದಿರಾ ಶಿಕ್ಷಣ ಮಹಾವಿದ್ಯಾಲಯ, ತುಮಕೂರು

(P.T.O)

ಮುಂದುವರೆದು ಹೆಚ್ಚುವರಿ ಮುಖ್ಯ ಅಧೀಕ್ಷಕರು (Additional Chief Superintendents) ಗಳನ್ನು ಈ ಕೆಳಗಿನಂತೆ ನೇಮಕಾತಿ ಮಾಡಲಾಗಿದೆ

ಕ್ರ.ಸಂ.	ಪಲೀಕ್ಷಾ ಕೇಂದ್ರ	ಹೆಚ್ಚುವರಿ ಮುಖ್ಯ ಅಧೀಕ್ಷಕರು
1.	ಶ್ರೀ ಸಿದ್ದಾರ್ಥ ಶಿಕ್ಷಣ ಮಹಾವಿದ್ಯಾಲಯ, ತುಮಕೂರು	ಪ್ರಾಂಶುಪಾಲರು, 1A) ) ದಿವ್ಯ ಶಿಕ್ಷಣ ಮಹಾವಿದ್ಯಾಲಯ, ತುಮಕೂರು
2.	ಶ್ರೀ ಸಿದ್ದಗಂಗಾ ಶಿಕ್ಷಣ ಮಹಾವಿದ್ಯಾಲಯ, ತುಮಕೂರು.	ಪ್ರಾಂಶುಪಾಲರು, 2A) ಕೆ.ಎಸ್.ಇ.ಎಫ್ ಶಿಕ್ಷಣ ಮಹಾವಿದ್ಯಾಲಯ, ತುಮಕೂರು
3.	ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತಿಪಟೂರು	ಪ್ರಾಂಶುಪಾಲರು, 3 A) ಕಲ್ಪತರು ಶಿಕ್ಷಣ ಮಹಾವಿದ್ಯಾಲಯ, ತಿಪಟೂರು.
4.	ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಧುಗಿರಿ	ಪ್ರಾಂಶುಪಾಲರು, 4A) ಶ್ರೀ ಟಿ.ವಿ.ವಿ. ಶಿಕ್ಷಣ ಮಹಾವಿದ್ಯಾಲಯ, ಮಧುಗಿರಿ
5.	ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಿರಾ	ಪ್ರಾಂಶುಪಾಲರು, 5A) ಆರ್. ಮುದ್ದುರಂಗೇಗೌಡ ಶಿಕ್ಷಣ ಮಹಾವಿದ್ಯಾಲಯ, ಶಿರಾ.
6.	ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜು, ತುಮಕೂರು	ಪ್ರಾಂಶುಪಾಲರು, 6A) ನಯಾಲ ಶಿಕ್ಷಣ ಮಹಾವಿದ್ಯಾಲಯ, ತುಮಕೂರು
7.	ವಿಶ್ವವಿದ್ಯಾನಿಲಯ ಕಲಾ ಕಾಲೇಜು, ತುಮಕೂರು	ಪ್ರಾಂಶುಪಾಲರು, 7A) ಭಾರತಿ ಶಿಕ್ಷಣ ಮಹಾವಿದ್ಯಾಲಯ, ತುಮಕೂರು

ಎಲ್ಲಾ ಪಲೀಕ್ಷಾ ಕೇಂದ್ರಗಳ ಪಲೀಕ್ಷಾ ಮುಖ್ಯ ಅಧೀಕ್ಷಕರುಗಳು / ಹೆಚ್ಚುವರಿ ಮುಖ್ಯ ಅಧೀಕ್ಷಕರುಗಳು ಸರ್ಕಾರದ ಇತ್ತೀಚಿನ ಪಲೀಕ್ಷಾ ಮಾರ್ಗಸೂಚಿಗಳನುಸಾರವಾಗಿ ಪಲೀಕ್ಷೆಗಳನ್ನು ನಡೆಸಲು ಕಡ್ಡಾಯವಾಗಿ ಅಗತ್ಯ ಕ್ರಮ ಕೈಗೊಂಡು ಪಲೀಕ್ಷಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವುದು.

ಪಲೀಕ್ಷಾ ಕಾರ್ಯಗಳಲ್ಲಿ ಏನಾದರೂ ಸಮಸ್ಯೆಗಳು ಉಂಟಾದಲ್ಲಿ ಕೂಡಲೇ ಮಾನ್ಯ ಕುಲಸಚಿವರು (ಪಲೀಕ್ಷಾಂಗ) ದೂರವಾಣಿ ಸಂಖ್ಯೆ : 9480544099, ಉಪಕುಲಸಚಿವರು (ಪಲೀಕ್ಷಾಂಗ) : 9739482878 ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು ಇವರುಗಳನ್ನು ಸಂಪರ್ಕಿಸಿ ಮುಂದಿನ ಕ್ರಮ ಕೈಗೊಳ್ಳುವುದು.

ಪಲೀಕ್ಷಾ ಕೇಂದ್ರದ ಕಾಲೇಜುಗಳಿಗೆ ಜೋಡಣೆ ಮಾಡಲಾದ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಕಾಲೇಜಿನ ವಿದ್ಯಾರ್ಥಿಗಳ ಹಾಗೂ ಇನ್ನಿತರ ಮಾಹಿತಿಗಳನ್ನು ಪಲೀಕ್ಷಾ ಮುಖ್ಯ ಅಧೀಕ್ಷಕರುಗಳಿಗೆ ಒದಗಿಸಬೇಕು ಮತ್ತು ತಮ್ಮ ಕಾಲೇಜಿನ ಎಲ್ಲಾ ಅಧ್ಯಾಪಕರುಗಳನ್ನು ಪಲೀಕ್ಷಾ ಕಾರ್ಯಗಳಿಗೆ ಕಡ್ಡಾಯವಾಗಿ ನಿಯೋಜಿಸಬೇಕು ಹಾಗೂ ಪಲೀಕ್ಷೆಗಳು ಸುಗಮವಾಗಿ ನಡೆಯಲು ಎಲ್ಲಾ ಸಹಕಾರಗಳನ್ನು ನೀಡತಕ್ಕದ್ದು. ತಪ್ಪಿದಲ್ಲಿ, ಮುಂದೆ ಆಗುವ ತೊಂದರೆಗಳಿಗೆ ಆಯಾ ಕಾಲೇಜುಗಳ ಪ್ರಾಂಶುಪಾಲರುಗಳೇ ನೇರ ಹೊಣೆಗಾರರಾಗಿರುತ್ತಾರೆ.

**ಪಲೀಕ್ಷಾ ಮುಖ್ಯ ಅಧೀಕ್ಷಕರುಗಳಿಗೆ (Examination Chief Superintendent) ಸೂಚನೆಗಳು :-**

1. ಪಲೀಕ್ಷಾ ಮುಖ್ಯ ಅಧೀಕ್ಷಕರಾಗಿ ಕಾರ್ಯ ನಿರ್ವಹಿಸುವವರು ಪಲೀಕ್ಷಾ ದಿನದಂದು ಪಲೀಕ್ಷಾ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿ ಕಾಲೇಜಿಗೆ ಬಂದು ಮೊಹರು ಮಾಡಿದ ಪ್ರಶ್ನೆ ಪತ್ರಿಕೆ ಲಕೋಟಿಯನ್ನು ತಮ್ಮ ಸಮ್ಮುಖದಲ್ಲಿ ತೆರೆದು ಪಲೀಕ್ಷಾ ಕೊಠಡಿಗಾಗಿ ವಿತರಿಸುವ ವ್ಯವಸ್ಥೆ ಮಾಡಬೇಕು. ಮುಖ್ಯ ಅಧೀಕ್ಷಕರು ಇಲ್ಲದೆ ಇದ್ದಾಗ ಅನಧಿಕೃತವಾಗಿ ಬೇರೆ ಯಾರೂ ಕೂಡ ಪ್ರಶ್ನೆ ಪತ್ರಿಕೆಗಳ ಲಕೋಟಿಯನ್ನು ತೆರೆಯಬಾರದು. ಒಂದು ವೇಳೆ ತೆರೆದಲ್ಲಿ ಮುಖ್ಯ ಅಧೀಕ್ಷಕರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು.
2. ಪ್ರಾಂಶುಪಾಲರು ಕಾಲೇಜಿನ ಹಿರಿಯ ಅಧ್ಯಾಪಕರಿಗೆ ಮುಖ್ಯ ಅಧೀಕ್ಷಕರ ಜವಾಬ್ದಾರಿ ವಹಿಸಿ ಪಲೀಕ್ಷಾ ಕಾರ್ಯದಿಂದ ಗೈರು ಹಾಜರಾಗುವುದು. ಪಲೀಕ್ಷಾ ದಿನಗಳಂದು ತಡವಾಗಿ ಕಾಲೇಜಿಗೆ ಬರುವುದು, ಪಲೀಕ್ಷಾ ದಿನಗಳಲ್ಲಿ ಪ್ರಶ್ನೆ ಪತ್ರಿಕೆ ವಿತರಿಸುವ ಜವಾಬ್ದಾರಿಯನ್ನು ಕಾಲೇಜಿನ ಅಧ್ಯಾಪಕರಿಗೆ ನಿರ್ವಹಿಸುವಂತೆ ಸೂಚಿಸಿ, ಪಲೀಕ್ಷೆಗಳು ಮುಗಿಯುವುದಕ್ಕೆ ಮುಂಚಿತವಾಗಿ ಕಾಲೇಜಿನಿಂದ ಹೊರ ಹೋಗಬಾರದು.

(P.T.O)

3. ಪಲೀಕ್ಷಾ ಕೇಂದ್ರಗಳಿಗೆ ಕಾಲೇಜುಗಳನ್ನು ಜೋಡಣೆ ಮಾಡಿದ್ದರೆ ಅಂತಹ ಪಲೀಕ್ಷಾ ಕೇಂದ್ರಗಳಲ್ಲಿ ಒಂದು ಕೊಠಡಿಯಲ್ಲಿ ಎರಡೂ ಕಾಲೇಜಿನ ವಿದ್ಯಾರ್ಥಿಗಳಿರುವಂತೆ ಕೂಲಿಸುವುದು.
4. ವಿದ್ಯಾರ್ಥಿಗಳು ಪಲೀಕ್ಷಾ ಸಮಯದಲ್ಲಿ ಮೊಬೈಲ್ ಫೋನ್‌ಗಳನ್ನು ಉಪಯೋಗಿಸುವುದು / ಪ್ರದರ್ಶಿಸುವುದು ಹಾಗೂ ಕಾಲೇಜಿಗೆ ತರುವುದನ್ನು ನಿಷೇಧಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಈ ಅಭಿಸೂಚನೆಯೊಂದಿಗೆ ನೀಡಿರುವ ಸೂಚನೆಗಳನ್ನು ಸೂಚನಾ ಫಲಕದಲ್ಲಿ ಪ್ರಕಟಿಸುವುದು ಮತ್ತು ಈ ಬಗ್ಗೆ ಕ್ರಮವಹಿಸುವುದು.
5. ವಿದ್ಯಾರ್ಥಿಗಳಿಗೆ ಪಲೀಕ್ಷಾ ಅವಧಿ ಮುಗಿಯುವವರೆಗೆ ಪ್ರಶ್ನೆ ಪತ್ರಿಕೆಗಳನ್ನು ಹೊರಗಡೆ ತೆಗೆದುಕೊಂಡು ಹೋಗಲು ನೀಡಬಾರದು.
6. ಪಲೀಕ್ಷಾ ಕಾರ್ಯಗಳಿಗೆ ಸಂಬಂಧಿಸಿದಂತೆ ಪಲೀಕ್ಷಾ ಕೇಂದ್ರಕ್ಕೆ ಜೋಡಣೆ ಮಾಡಲಾದ ಕಾಲೇಜುಗಳ ಹಾಗೂ ಪಲೀಕ್ಷಾ ಕೇಂದ್ರದಲ್ಲಿರುವ ಖಾಯಂ ಅಧ್ಯಾಪಕರುಗಳನ್ನೇ ಕಡ್ಡಾಯವಾಗಿ ಬಳಸಿಕೊಳ್ಳುವುದು. ಅಗತ್ಯವಿದ್ದಲ್ಲಿ ಮಾತ್ರ ಅತಿಥಿ ಉಪನ್ಯಾಸಕರುಗಳನ್ನು ಬಳಸಿಕೊಳ್ಳುವುದು.
7. ಜಾಗೃತದಳದವರು ಪಲೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದಾಗ ಮಾನ್ಯ ಕುಲಸಚಿವರು(ಪಲೀಕ್ಷಾಂಗ) ಇವರ ಆದೇಶದಂತೆ ಕಾರ್ಯ ನಿರ್ವಹಿಸುತ್ತಾರೆ. ಅವರಿಗೆ ಸಂಪೂರ್ಣ ಸಹಕಾರ ನೀಡುವುದು ಮುಖ್ಯ ಅಧೀಕ್ಷಕರು ಹಾಗೂ ಕಾಲೇಜಿನ ಅಧ್ಯಾಪಕರ ಜವಾಬ್ದಾರಿಯಾಗಿರುತ್ತದೆ.
8. ಯಾವುದೇ ಕಾರಣಕ್ಕೂ ಪಲೀಕ್ಷಾ ಅಕ್ರಮಗಳು ನಡೆಯದಂತೆ ನೋಡಿಕೊಳ್ಳುವ ಜವಾಬ್ದಾರಿ ಮತ್ತು ಪಲೀಕ್ಷಾ ಪಾವಿತ್ರತೆಯನ್ನು ಕಾಪಾಡುವುದು ತಮ್ಮ ಹೊಣೆಗಾರಿಕೆಯಾಗಿರುತ್ತದೆ.
9. Question Paper Code ಗೆ ಅನುಸಾರವಾಗಿ ಉತ್ತರ ಪತ್ರಿಕೆಯ ಪುಸ್ತಕಗಳನ್ನು Room Superintendents Invigilation Dairy ಯೊಂದಿಗೆ ಪ್ಯಾಕ್ ಮಾಡುವುದು ಹಾಗೂ ಆ ಪ್ಯಾಕ್‌ನ ಮೇಲೆ ದಿನಾಂಕ, ವಿಷಯ, ಕಾಲೇಜಿನ ಕೋಡ್, ಕಾಲೇಜಿನ ಹೆಸರು ಮತ್ತು ವಿಳಾಸ, Question Paper Code ನ್ನು ಹಾಗೂ ಬಂಡಲ್‌ನಲ್ಲಿರುವ ಒಟ್ಟು ಉತ್ತರ ಪತ್ರಿಕೆಗಳ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು.
10. ಪ್ರಶ್ನೆ ಪತ್ರಿಕೆಗಳು ಯಾವ ಕಾರಣಕ್ಕೂ ಪಲೀಕ್ಷೆಯ ಸಮಯಕ್ಕಿಂತ ಮುಂಚೆ ಬಹಿರಂಗಗೊಳ್ಳದಂತೆ ಪ್ರಾಂಶುಪಾಲರು/ಮುಖ್ಯ ಅಧೀಕ್ಷಕರು ಸುರಕ್ಷಿತವಾಗಿ ಸಂರಕ್ಷಿಸುವುದು, ಗೌಪ್ಯತೆ ಕಾಪಾಡುವುದಕ್ಕೆ ಮೊದಲ ಆದ್ಯತೆ ನೀಡಲು ತಿಳಿಸಿದೆ.
11. ಪ್ರಾಂಶುಪಾಲರುಗಳು ಪಲೀಕ್ಷಾ ದಿನಗಳಲ್ಲಿ ಸಾಂಧರ್ಭಿಕ ರಜೆ/ ಇತರೆ ರಜೆ ಮೇಲೆ ತೆರಳುವ ಸಂದರ್ಭದಲ್ಲಿ ಮಾನ್ಯ ಕುಲಸಚಿವರು(ಮೌಲ್ಯಮಾಪನ) ಇವರಿಗೆ ಮಾಹಿತಿ ನೀಡುವುದು.
12. ಹಲವು ರೀತಿಯ ಮುನ್ಸೂಚನೆಗಳನ್ನು ನೀಡಿರುವ ಹೊರತಾಯಿಯ ಪಲೀಕ್ಷಾ ಕೊಠಡಿಗಳಲ್ಲಿ ಕೊಠಡಿ ಮೇಲ್ವಿಚಾರಕರು ಪಲೀಕ್ಷೆ ನಡೆಯುತ್ತಿರುವ ಸಂದರ್ಭಗಳಲ್ಲಿ ಮೊಬೈಲ್ ಅಥವಾ ಇನ್ನಿತರ ಯಾವುದೇ ಸಂವಹನ ತಂತ್ರಜ್ಞಾನ ಬಳಸುವುದು, ಪುಸ್ತಕಗಳನ್ನು ಓದುವುದು, ಪಕ್ಕದ ಕೊಠಡಿ ಮೇಲ್ವಿಚಾರಕರೊಂದಿಗೆ ಮಾತನಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಹಾಗೂ ಈ ಬಗ್ಗೆ ಜಾಗೃತ ದಳದವರು ನೀಡುವ ವರದಿಯನ್ನು ವಿಶ್ವವಿದ್ಯಾನಿಲಯವು ಗಂಭೀರವಾಗಿ ಪರಿಗಣಿಸುತ್ತದೆ. ಮೇಲ್ಕಂಡ ಎಲ್ಲಾ ಅಂಶಗಳನ್ನು ಎಲ್ಲಾ ಕೊಠಡಿ ಮೇಲ್ವಿಚಾರಕರ ಮತ್ತು ಅಧ್ಯಾಪಕರುಗಳ ಗಮನಕ್ಕೆ ತರಲು ಸೂಚಿಸಿದೆ.
13. ಪಲೀಕ್ಷೆ ನಡೆಯುವ ಕಾಲೇಜುಗಳಲ್ಲಿ ಶುದ್ಧೀಕರಿಸಿದ ಕುಡಿಯುವ ನೀರಿನ ವ್ಯವಸ್ಥೆಯನ್ನು ಪಲೀಕ್ಷೆಗಳು ಮುಗಿಯುವ ತನಕ ಕಡ್ಡಾಯವಾಗಿ ಪೂರೈಸುವುದು.

**ಹೆಚ್ಚುವರಿ ಮುಖ್ಯ ಅಧೀಕ್ಷಕರು (Additional Chief Superintendent) ಗಳ ಕರ್ತವ್ಯಗಳು :-**

1. ಪಲೀಕ್ಷಾ ಮುಖ್ಯ ಅಧೀಕ್ಷಕರ ಸೂಚನೆಯಂತೆ, ಪಲೀಕ್ಷೆಗಳನ್ನು ಪಾರದರ್ಶಕತೆಂಬಿಂದ ನಿಯಮಾನುಸಾರ ಕ್ರಮಬದ್ಧವಾಗಿ ನಡೆಯಲು ಸಂಪೂರ್ಣ ಸಹಕಾರ ನೀಡುವುದು.
2. ಪ್ರಶ್ನೆ ಪತ್ರಿಕೆಗಳ ಪ್ಯಾಕೆಟ್‌ಗಳನ್ನು ಮುಖ್ಯ ಅಧೀಕ್ಷಕರು Open ಮಾಡುವ ಸಂದರ್ಭದಲ್ಲಿ ಹಾಜರಿದ್ದು, ಪ್ರಶ್ನೆ ಪತ್ರಿಕೆಗಳ ಪ್ಯಾಕೆಟ್‌ಗಳು ಸುರಕ್ಷಿತವಾಗಿ ಸಂರಕ್ಷಿಸಲ್ಪಟ್ಟವೆಯೇ ಎಂಬುದನ್ನು ದೃಢೀಕರಿಸಿಕೊಂಡು Question Paper Packet Opening Certificate ನಮೂನೆಯಲ್ಲಿ ಕಡ್ಡಾಯವಾಗಿ ಸಹಿ ಮಾಡಲೇಬೇಕು ಹಾಗೂ ಪಲೀಕ್ಷೆಗಳು ಪೂರ್ಣಗೊಂಡ ನಂತರ ಮಾನ್ಯ ಕುಲಸಚಿವರು(ಮೌ) ರವರಿಗೆ Spiral Binding ಮಾಡಿಸಿ ಸಲ್ಲಿಸುವುದು.

3. ಮುಖ್ಯ ಅಧೀಕ್ಷಕರು/ ಪ್ರಾಂಶುಪಾಲರು ಅನಿವಾರ್ಯ ಕಾರಣಗಳಿಂದ ರಜೆ ಮೇಲೆ ತೆರಳುವ ಸಂದರ್ಭದಲ್ಲಿ ಮಾನ್ಯ ಕುಲಸಚಿವರು(ಪಲೀಕ್ಷಾಂಗ) ಇವರಿಗೆ ಮಾಹಿತಿ ನೀಡಿ, ಪಲೀಕ್ಷಾ ಮುಖ್ಯ ಅಧೀಕ್ಷಕರಾಗಿ ಕಾರ್ಯ ನಿರ್ವಹಿಸುವುದು.
4. ಪಲೀಕ್ಷಾ ಅಕ್ರಮಗಳು ನಡೆಯದಂತೆ ನೋಡಿಕೊಳ್ಳುವಲ್ಲಿ ಹೆಚ್ಚುವರಿ ಮುಖ್ಯ ಅಧೀಕ್ಷಕರು ದಕ್ಷತೆಯಿಂದ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಬೇಕು.

**ಪ್ರಶ್ನೆ ಪತ್ರಿಕೆಗಳನ್ನು ಸ್ವೀಕರಿಸುವ ಬಗ್ಗೆ ಸೂಚನೆಗಳು:-**

ಎಲ್ಲಾ ಪಲೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆಗಳನ್ನು ಪಲೀಕ್ಷೆ ನಡೆಯುವ ದಿನದಂದೇ ಕುಲಸಚಿವರು(ಪಲೀಕ್ಷಾಂಗ) ರವರ ನಿರ್ದೇಶನದೊಂದಿಗೆ ಮುಂಚಿತವಾಗಿ ಪಲೀಕ್ಷಾ ವಿಭಾಗದಿಂದ ಆಯಾ ಪಲೀಕ್ಷಾ ಕೇಂದ್ರಗಳಿಗೆ ಕಳುಹಿಸಲಾಗುವುದು. ಆ ಪ್ರಶ್ನೆ ಪತ್ರಿಕೆಗಳ ಪ್ಯಾಕೆಟ್‌ಗಳನ್ನು ಪ್ರಾಂಶುಪಾಲರು/ಪಲೀಕ್ಷಾ ಮುಖ್ಯ ಅಧೀಕ್ಷಕರು ಖದ್ದಾಗಿ ಪಡೆದುಕೊಳ್ಳುವುದು.


**ಉತ್ತರ ಪತ್ರಿಕೆಗಳನ್ನು ರವಾನಿಸುವ ಬಗ್ಗೆ ಸೂಚನೆಗಳು:-**

ಎಲ್ಲಾ ಪಲೀಕ್ಷಾ ಕೇಂದ್ರಗಳಲ್ಲಿ ನಡೆದ ಉತ್ತರ ಪತ್ರಿಕೆಗಳ ಬಂಡಲ್‌ಗಳನ್ನು ವಿಶ್ವವಿದ್ಯಾಲಯದಿಂದ ಅಧಿಕೃತವಾಗಿ ನಿಯೋಜಿಸಲ್ಪಟ್ಟವರಿಗೆ ಪಲೀಕ್ಷೆ ಮುಗಿದ ತಕ್ಷಣ ಪ್ರಾಂಶುಪಾಲರು/ಪಲೀಕ್ಷಾ ಮುಖ್ಯ ಅಧೀಕ್ಷಕರು ಸೂಕ್ತ ವಿವರಗಳೊಂದಿಗೆ ನೀಡುವುದು.

**ವಿಶೇಷ ಸೂಚನೆ:-**

1. ಈ ಅಧಿಸೂಚನೆಯೊಂದಿಗೆ ಲಗತ್ತಿಸಲಾಗಿರುವ ಸೂಚನಾ ಪತ್ರವನ್ನು ಕಡ್ಡಾಯವಾಗಿ ಕಾಲೇಜಿನ ಸೂಚನಾ ಫಲಕದಲ್ಲಿ ಪ್ರದರ್ಶಿಸುವುದು ಮತ್ತು ಸದರಿ ಮಾಹಿತಿಯನ್ನು ಪಲೀಕ್ಷೆ ಪ್ರಾರಂಭವಾಗುವುದಕ್ಕೆ ಮುಂಚಿತವಾಗಿ ಕಡ್ಡಾಯವಾಗಿ ಪಲೀಕ್ಷಾ ಕೊಠಡಿಯೊಳಗೆ ವಿದ್ಯಾರ್ಥಿಗಳಿಗೆ ಓದಿ ಹೇಳತಕ್ಕದ್ದು.
2. ಈಗಾಗಲೇ ತಮ್ಮ ಪಲೀಕ್ಷಾ ಕೇಂದ್ರದಲ್ಲಿರುವ 36 ಪುಟಗಳ ಮುಖ್ಯ ಉತ್ತರ ಪುಸ್ತಕಗಳನ್ನು ಈ ಪಲೀಕ್ಷೆಗಳಿಗೆ ಮೊದಲು ಕಡ್ಡಾಯವಾಗಿ ಬಳಸುವುದು. ನಂತರ ಹೊಸದಾಗಿ ಸರಬರಾಜು ಮಾಡುವ ಉತ್ತರ ಪುಸ್ತಕಗಳನ್ನು ಉಪಯೋಗಿಸುವುದು.

ಮೇಲ್ಕಂಡ ಎಲ್ಲಾ ವಿಷಯಗಳು ಮತ್ತು ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು ಮತ್ತು ಪಲೀಕ್ಷೆಗಳು ಸುಗಮವಾಗಿ ನಡೆಯಲು ಕ್ರಮಕೈಗೊಳ್ಳುವುದು.

  
 ಕುಲಸಚಿವರು (ಮೌಲ್ಯಮಾಪನ)  
 ಕುಲಸಚಿವರು (ಮೌಲ್ಯಮಾಪನ)  
 ತುಮಕೂರು ವಿಶ್ವವಿದ್ಯಾಲಯ  
 ತುಮಕೂರು

ಗೆ,

1. ಪ್ರಾಂಶುಪಾಲರು, ವಿಶ್ವವಿದ್ಯಾಲಯ ವಿಜ್ಞಾನ ಕಾಲೇಜು, ತುಮಕೂರು
2. ಪ್ರಾಂಶುಪಾಲರು, ವಿಶ್ವವಿದ್ಯಾಲಯ ಕಲಾ ಕಾಲೇಜು, ತುಮಕೂರು
3. ಪ್ರಾಂಶುಪಾಲರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಧುಗಿರಿ
4. ಪ್ರಾಂಶುಪಾಲರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತಿಪಟೂರು
5. ಪ್ರಾಂಶುಪಾಲರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಿರಾ
6. ಪ್ರಾಂಶುಪಾಲರು, ಎಲ್ಲಾ ಸಂಯೋಜಿತ ಸ್ನಾತಕ ಶಿಕ್ಷಣ ಪದವಿ ಕಾಲೇಜುಗಳು, ತುಮಕೂರು ವಿಶ್ವವಿದ್ಯಾಲಯ, ತುಮಕೂರು

**ಪ್ರತಿಗಳು:**

1. ಮಾನ್ಯ ಹಣಕಾಸು ಅಧಿಕಾರಿಗಳು, ತುಮಕೂರು ವಿಶ್ವವಿದ್ಯಾಲಯ, ತುಮಕೂರು.
2. ಉಪಕುಲಸಚಿವರು (ಶೈಕ್ಷಣಿಕ ವಿಭಾಗ), ತುಮಕೂರು ವಿಶ್ವವಿದ್ಯಾಲಯ, ತುಮಕೂರು.
3. ಫಲಿತಾಂಶ ಗಣಕೀಕರಣ ವಿಭಾಗ, ಪಲೀಕ್ಷಾ ಭವನ, ತುಮಕೂರು ವಿಶ್ವವಿದ್ಯಾಲಯ, ತುಮಕೂರು.
4. ಮಾನ್ಯ ಕುಲಪತಿಯವರ ಆಪ್ತ ಕಾರ್ಯದರ್ಶಿಗಳು, ತುಮಕೂರು ವಿಶ್ವವಿದ್ಯಾಲಯ, ತುಮಕೂರು.
5. ಮಾನ್ಯ ಕುಲಸಚಿವರ ಆಪ್ತ ಸಹಾಯಕರು, ತುಮಕೂರು ವಿಶ್ವವಿದ್ಯಾಲಯ, ತುಮಕೂರು.
6. ಸಿಸ್ಟಂ ಅನಾಳಿಸ್ಟ್, ತುಮಕೂರು ವಿಶ್ವವಿದ್ಯಾಲಯ, ತುಮಕೂರು - (ಇಂದೇ ಅಂತರ್ಜಾಲದಲ್ಲಿ ಪ್ರಕಟಿಸುವುದು)
7. ಕಛೇರಿ ಪ್ರತಿ.